

ಕರ್ನಾಟಕ ಸರ್ಕಾರ

ಜಿಲ್ಲಾಧಿಕಾರಿಗಳ ಕಾರ್ಯಾಲಯ,

ಬೆಂಗಳೂರು ಜಿಲ್ಲೆ, ಕೆ.ಜಿ.ರಸ್ತೆ, ಬೆಂಗಳೂರು-560009.

ಸಂಖ್ಯೆ: ಎ.ಎಲ್.ಎನ್.(ಜಾಲ) ಎಸ್.ಆರ್. 13/2015-16

ದಿನಾಂಕ: 31-08-2015

ಅಧಿಕೃತ ಜ್ಞಾಪನ



ವಿಷಯ : ಬೆಂಗಳೂರು ಜಿಲ್ಲೆ, ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಜಾಲ ಹೋಬಳಿ, ದೊಡ್ಡಜಾಲ ಗ್ರಾಮದ ಸ.ನಂ.71/1ರಲ್ಲಿ 3-29ಎ.ಗುಂ., ಮತ್ತು ಸ.ನಂ.71/2ರಲ್ಲಿ 1-32ಎ.ಗು. ಒಟ್ಟು 5-21ಎ.ಗು. ಪೈಂ 5-13-08ಎ.ಗು. ವ್ಯವಸಾಯದ ಜಮೀನನ್ನು ವ್ಯವಸಾಯೇತರ ವಾಸದ ಉದ್ದೇಶಕ್ಕೆ ಹಾಗೂ 0-06ಗು., ಉದ್ಯಾನವನ ಉದ್ದೇಶಕ್ಕೆ ಹಾಗೂ 0-01-08ಗು., ಪ್ರಸ್ತಾಪಿತ ರಸ್ತೆ ಉದ್ದೇಶಕ್ಕೆ ಭೂ ಪರಿವರ್ತನೆ ಕೋರಿ ಶ್ರೀ ಎನ್.ಶಿವಣ್ಣ, ಬಿನ್ ನಾರಾಯಣಸ್ವಾಮಿ, ದೊಡ್ಡಜಾಲ ಗ್ರಾಮ, ಜಾಲ ಹೋಬಳಿ, ಬೆಂಗಳೂರು ಜಿಲ್ಲೆ, ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಇವರು ಸಲ್ಲಿಸಿರುವ ಮನವಿ ಬಗ್ಗೆ.

ಉಲ್ಲೇಖ :

1. ಸರ್ಕಾರದ ಸುತ್ತೋಲೆ ಸಂಖ್ಯೆ : ಆರ್‌ಡಿ 7 ಎಲ್‌ಜಿಪಿ 95
ದಿನಾಂಕ 07-06-1999.
2. ಸರ್ಕಾರದ ಸುತ್ತೋಲೆ ಸಂಖ್ಯೆ : ಆರ್‌ಡಿ 56 ಎಲ್‌ಜಿಪಿ 2008
ದಿನಾಂಕ 10-09-2008 ಮತ್ತು 24-09-2008.
3. ಕೆಎಲ್‌ಎಲ್‌ಎಲ್‌ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಯಲಹಂಕ ರವರ ಪತ್ರ ಸಂಖ್ಯೆ: ಎಎಲ್‌ಎನ್(ಎನ್.ಎ) (ಜಾ) ಸಿ.ಆರ್.09/2015-16
ದಿನಾಂಕ 26-06-2015.
4. ಭೂ ಪರಿವರ್ತನಾ ಶುಲ್ಕ ವಾಸದ ಉದ್ದೇಶಕ್ಕೆ ರೂ. 2,90,627/-
ಉದ್ಯಾನವನ ಉದ್ದೇಶಕ್ಕೆ ರೂ. 26,136/-, ಪ್ರಸ್ತಾಪಿತ ರಸ್ತೆ ಉದ್ದೇಶಕ್ಕೆ ರೂ. 6,534/- ಹಾಗೂ ಪೋಡಿ ಶುಲ್ಕ ರೂ.110-00 ಒಟ್ಟು ರೂ. 3,23,407/-ಗಳನ್ನು ಚಲನ್ ನಂ.5/302 ದಿನಾಂಕ 18-08-2015 ರಂದು ಎಸ್.ಬಿ.ಎಂ. ಮೂಲಕ ಸರ್ಕಾರಕ್ಕೆ ಅರ್ಜಿದಾರರು ಜಮಾ ಮಾಡಿರುತ್ತಾರೆ.
5. ನಗರ ಮತ್ತು ಗ್ರಾಮಾಂತರ ಯೋಜನಾ ಜಂಟಿ ನಿರ್ದೇಶಕರು ಹಾಗೂ ಸದಸ್ಯ ಕಾರ್ಯದರ್ಶಿ, ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ, ದೇವನಹಳ್ಳಿರವರ ಪತ್ರ ಸಂಖ್ಯೆ: ಬಿಎಎಪಿಎ/ಟಿಪಿ/ಭೂಪ/16/2015-16/1425/15-07-2015.

ಕರ್ನಾಟಕ ಭೂ ಕಂದಾಯ ಅಧಿನಿಯಮ 1964ರ ಕಲಂ 95(2), 95(4) ಮತ್ತು 95(7)ರ ಷರತ್ತುಗಳು ಹಾಗೂ ಷರತ್ತುಗೊಳಪಡಿಸಿ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ನಿಯಮಗಳು 1994ರನಿಯಮ 107(1)ರಂತೆ ವಾಸದ ಉದ್ದೇಶಕ್ಕೆ ಎಕರೆ ಒಂದಕ್ಕೆ ರೂ.54,450/-(ರೂಪಾಯಿಗಳು ಐವತ್ತಾಲ್ಕು ಸಾವಿರದ ನಾಲ್ಕೂರ ಐವತ್ತು ಮಾತ್ರ) ಹಾಗೂ ಉದ್ಯಾನವನ ಹಾಗೂ ಪ್ರಸ್ತಾಪಿತ ರಸ್ತೆ ಉದ್ದೇಶಕ್ಕೆ ರೂ. 1,74,240/- (ರೂಪಾಯಿಗಳು ಒಂದು ಲಕ್ಷದ ಎಪ್ಪತ್ತಾಲ್ಕು ಸಾವಿರದ ಇನ್ನೂರ ನಲವತ್ತು)ಗಳಂತೆ ಅರ್ಜಿದಾರರು ಉಲ್ಲೇಖ(4)ದಲ್ಲಿ ನಮೂದಿಸಿರುವಂತೆ ಗ್ರಾಮ, ಜಾಲ ಹೋಬಳಿ, ಬೆಂಗಳೂರು ಜಿಲ್ಲೆ, ಬೆಂಗಳೂರು ಉತ್ತರ (ಅಪರ) ತಾಲ್ಲೂಕು ರವರ ಅರ್ಜಿಯನ್ನು ಪರಿಗಣಿಸಿ, ಬೆಂಗಳೂರು ಉತ್ತರ (ಅಪರ) ತಾಲ್ಲೂಕು, ಜಾಲ ಹೋಬಳಿ ದೊಡ್ಡಜಾಲ ಗ್ರಾಮದ ಸ.ನಂ.71/1ರಲ್ಲಿ 3-29ಎ.ಗುಂ., ಮತ್ತು ಸ.ನಂ.71/2ರಲ್ಲಿ 1-32ಎ.ಗು. ಒಟ್ಟು 5-21ಎ.ಗು. ಪೈಂ 5-13-08ಎ.ಗು. ವ್ಯವಸಾಯದ ಜಮೀನನ್ನು ವ್ಯವಸಾಯೇತರ ವಾಸದ ಉದ್ದೇಶಕ್ಕೆ ಹಾಗೂ 0-06ಗು., ಉದ್ಯಾನವನ ಉದ್ದೇಶಕ್ಕೆ ಹಾಗೂ 0-01-08ಗು., ಪ್ರಸ್ತಾಪಿತ ರಸ್ತೆ ಉದ್ದೇಶಕ್ಕೆ ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಭೂ ಪರಿವರ್ತನಾ ಆದೇಶ ಹೊರಡಿಸಲಾಗಿದೆ.

- 1) ಈ ಭೂಮಿಯು ಯಾವ ಉದ್ದೇಶಕ್ಕಾಗಿ ಪರಿವರ್ತನೆಯಾಗಿದೆಯೋ ಆ ಉದ್ದೇಶಕ್ಕಾಗಿ ಉಪಯೋಗಿಸಿಕೊಳ್ಳಲು ಸಕ್ಷಮ ಪ್ರಾಧಿಕಾರದಿಂದ ಅಂದರೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ/ಬಿ.ಎಂ.ಎ.ಪಿ.ಎ.ಎ/ಬಿ.ಎಂ.ಆರ್.ಡಿ.ಎ./ಸೃಷ್ಟಿಯ ಯೋಜನಾ ಪ್ರಾಧಿಕಾರ/ಬಿ.ಎಂ.ಎ.ಪಿ.ಎ.ಪಿ.ಎ/ಮಾಲಿನ್ಯ ನಿಯಂತ್ರಣಾ ಮಂಡಳಿರವರಿಂದಮುಂಗಣಾ ಯನ್ನು ಪಡೆಯದ ಹೊರತು ಈ ಆದೇಶನು ಜಾರಿಯಲ್ಲಿರುತ್ತದೆ.

- 2) ಈ ಭೂ ಪರಿವರ್ತಿತ ಜಮೀನನ್ನು ವಾಸದ ಉದ್ದೇಶಕ್ಕಾಗಿ ಮಾತ್ರ ಉಪಯೋಗಿಸಿಕೊಳ್ಳತಕ್ಕದ್ದು. ಈ ಜಮೀನನ್ನು ಪೂರ್ವಾನುಮತಿ ಇಲ್ಲದೇ ಬೇರೆ ಉದ್ದೇಶಕ್ಕಾಗಿ ಉಪಯೋಗಿಸಿಕೊಳ್ಳಬಾರದು.
- 3) ಈ ಜಮೀನಿನಲ್ಲಿ ಉದ್ದೇಶಿಸಿರುವ ಬಡಾವಣೆ ನಕ್ಷೆ ಹಾಗೂ ಪರವಾನಗಿ ಇತ್ಯಾದಿಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ/ಬಿ.ಎ.ಎ.ಪಿ.ಎ/ಬಿ.ಎಂ.ಆರ್.ಡಿ.ಎ/(ಸ್ಥಳೀಯ ಯೋಜನಾ ಪ್ರಾಧಿಕಾರ)/ಬಿ.ಎಂ.ಎ.ಪಿ.ಎ.ಪಿ.ಎ/ಮಾಲಿನ್ಯ ನಿಯಂತ್ರಣಾ ಮಂಡಳಿರವರಿಂದ ಅನುಮೋದಿಸಿಕೊಂಡು ಆ ನಂತರ ಅನುಮೋದನೆಗೊಂಡ ನಕ್ಷೆಗೆ ಅನುಗುಣವಾಗಿ ಕಟ್ಟಡವನ್ನು ಕಟ್ಟುವುದು. ಸದರಿ ಜಮೀನಿನಲ್ಲಿ ಲೇ ಔಟ್/ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯದೆ ಸ್ವಲ್ಪಭಾಗ ಮಾಡಿಕೊಡದು.
- 4) ಇತರ ಉದ್ದೇಶದ ರಸ್ತೆ ಜಾಗ, ರಸ್ತೆ ಮಾರ್ಜಿನ್, ಉದ್ಯಾನವನ, ಸಿ.ಎ.ನಿವೇಶನ ಬಾಲಿ ಜಾಗ, ಇತ್ಯಾದಿಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ/ ಬಿ.ಎ.ಎ.ಪಿ.ಎ/ಬಿ.ಎಂ.ಆರ್.ಡಿ.ಎ/(ಸ್ಥಳೀಯ ಯೋಜನಾ ಪ್ರಾಧಿಕಾರ) / ಬಿ.ಎಂ.ಎ.ಪಿ.ಎ.ಪಿ.ಎ/ಮಾಲಿನ್ಯ ನಿಯಂತ್ರಣಾ ಮಂಡಳಿರವರಿಂದ ಅನುಮೋದಿಸಿದ ಬಡವಣೆ ನಕ್ಷೆ ಪ್ರಕಾರ ಹಾಗೂ ನಿರ್ದಿಷ್ಟಪಡಿಸಿದ ನಿಯಮಗಳ ರೀತ್ಯಾ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸತಕ್ಕದ್ದು.
- 5) ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮೋದಿತ ನಕ್ಷೆ ಪಡೆಯದೆ ನಿವೇಶನಗಳನ್ನು/ಕಟ್ಟಡಗಳನ್ನು ನೋಂದಣಾಧಿಕಾರಿಗಳಿಂದ ಉಪನೋಂದಣಾಧಿಕಾರಿಗಳಿಂದ ನೋಂದಾವಣೆ ಮಾಡತಕ್ಕದ್ದಲ್ಲ. ಖಾತೆದಾರರು ಒಂದು ವೇಳೆ ಭೂ ಪರಿವರ್ತನೆ ಮಂಜೂರು ಮಾಡಿರುವ ಜಮೀನಿನ ಪೂರ್ಣ ವಿಸ್ತೀರ್ಣವನ್ನು ಮಾರಾಟ ಮಾಡಲು ಉದ್ದೇಶಿಸಿದಲ್ಲಿ ಆದೇಶ ಅಡ್ಡಿ ಬರುವುದಿಲ್ಲ.
- 6) ಸಾರ್ವಜನಿಕ ಹಿತವೃಷ್ಟಿಯಿಂದ ಸದರಿ ಜಮೀನಿನಲ್ಲಿ ನಿವೇಶನದಾರರಿಗೆ ನಾಗರಿಕ ಸೌಲಭ್ಯಗಳಾದ ವಿದ್ಯುಚ್ಛಕ್ತಿ, ರಸ್ತೆ, ಕುಡಿಯುವ ನೀರು,ಒಳಚರಂಡಿ ವ್ಯವಸ್ಥೆ ಇತ್ಯಾದಿಗಳನ್ನು ಅರೋಗ್ಯ ನೈರ್ಮಲೀಕರಣ ಹಾಗೂ ಭದ್ರತೆಗಳ ಉದ್ದೇಶದಿಂದ ಎಲ್ಲಾ ಸೌಲಭ್ಯಗಳನ್ನು ಕಾನೂನು ರೀತ್ಯಾ ಒದಗಿಸಿಕೊಡುವುದು ಅರ್ಜಿದಾರರ ಜವಾಬ್ದಾರಿಯಾಗಿರುತ್ತದೆ.
- 7) ಈ ಜಮೀನಿಗೆ ತಾಕು ಪೂಟ್ ಖರಾಬ್ ಜಮೀನು ಇದ್ದಲ್ಲಿ, ಕರ್ನಾಟಕ ಭೂ ಕಂದಾಯ ಕಾಯಿದೆ 1964ರ ಕಲಂ 67ರಂತೆ ಸರ್ಕಾರದ ಉದ್ದೇಶಕ್ಕಾಗಿ ಕಾಯ್ದಿರಿಸತಕ್ಕದ್ದು. ತಹಶೀಲ್ದಾರರು ಈ ಬಾಬು ಆರ್.ಟಿ.ಸಿ.ಯಲ್ಲಿ ಸ್ಪಷ್ಟವಾಗಿ ನಮೂದಿಸತಕ್ಕದ್ದು.
- 8) ಸರ್ಕಾರದ ಆದೇಶ ಸಂಖ್ಯೆ ಪಿಡಬ್ಲ್ಯೂಡಿ 7556-665 ಆರ್ ಮತ್ತು ಬಿ-6-54-5 ಮತ್ತು ಕೇಂದ್ರ ಸರ್ಕಾರದ ಸಾರಿಗೆ ಇಲಾಖೆಯ ಪತ್ರ ನಂ.ಒ/7(11)67, ದಿನಾಂಕ 01-01-1966ರಂತೆ ಸರ್ಕಾರವು ಕಾಲಕಾಲಕ್ಕೆ ನೀಡುವ ಆದೇಶದಂತೆ ಈ ಜಮೀನಿನಲ್ಲಿ ಕಟ್ಟಲು ಉದ್ದೇಶಿಸಿರುವ ಕಟ್ಟಡವು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಿಗೆ ಸಂಬಂಧಿಸಿದಂತೆ ರಸ್ತೆಯ ಮಧ್ಯಭಾಗದಿಂದ 40ಮೀಟರ್‌ಗಳ ಅಂತರವನ್ನು ಮತ್ತು ಜಿಲ್ಲಾ ಹೆದ್ದಾರಿಗೆ ಸಂಬಂಧಿಸಿದಂತೆ ರಸ್ತೆಯ ಮಧ್ಯಭಾಗದಿಂದ 25ಮೀಟರ್‌ಗಳ ಅಂತರವನ್ನು ಕಾಯ್ದಿರಿಸಬೇಕು ಹಾಗೂ ಈ ಖಾಲಿ ಪ್ರದೇಶದಲ್ಲಿ ಯಾವುದೇ ಕಟ್ಟಡವನ್ನು ಕಟ್ಟಬಾರದು.
- 9) ಈ ಭೂ ಪರಿವರ್ತನಾ ಜಮೀನಿನಲ್ಲಿ ಸ್ಥಾಪಿಸಲಾಗುವ ಕೈಗಾರಿಕಾ ಘಟಕಗಳು ಹೊರದೂಡುವ ಹೊಗೆ, ಅನಿಲ, ಇತರೆ ಕಲ್ಮಶಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಿ ಸಾರ್ವಜನಿಕರ ಆರೋಗ್ಯಕ್ಕೆ ಯಾವುದೇ ರೀತಿಯ ಹಾನಿಯಾಗದಂತೆ ಹಾಗೂ ಪರಿಸರಮಾಲಿನ್ಯವಾಗದಂತೆ ನೋಡಿಕೊಳ್ಳತಕ್ಕದ್ದು. ಕೈಗಾರಿಕಾ ಉದ್ದೇಶಕ್ಕಾಗಿ ಭೂ ಪರಿವರ್ತಿತ ಜಮೀನಿನಲ್ಲಿ ಸ್ಥಾಪಿಸುವ ಕೈಗಾರಿಕಾ ಘಟಕಗಳು ಕರ್ನಾಟಕ ಮಾಲಿನ್ಯ ನಿಯಂತ್ರಣಾ ಮಂಡಳಿ ಹಾಗೂ ಪರಿಸರ ಇಲಾಖೆಗೆ ಅನುಮತಿ ಹೊಂದಿರತಕ್ಕದ್ದು.
- 10) ಈ ಆದೇಶವು ಸದರಿ ಜಮೀನಿಗೆ ಸಂಬಂಧಪಟ್ಟಂತೆ ಯಾವುದೇ ನ್ಯಾಯಾಲಯದಲ್ಲಿನ ವಾವ/ರಿಟ್ ಅರ್ಜಿ ಮೇಲ್ಮನವಿಯ ತೀರ್ಪಿಗೆ ಒಳಪಟ್ಟಿರುತ್ತದೆ.
- 11) ಪ್ರಸ್ತಾವಿತ ಜಮೀನಿನ ಬಗ್ಗೆ ಯಾವುದೇ ಭೂ ಸ್ವಾಧೀನ ಪ್ರಕ್ರಿಯೆಗೆ ಒಳಪಟ್ಟಲ್ಲಿ ಈ ಪ್ರಾಧಿಕಾರವು ಜವಾಬ್ದಾರಿಯಾಗುವುದಿಲ್ಲ.
- 12) ಪ್ರಶ್ನಿತ ಜಮೀನು ಸರ್ಕಾರಿ ಜಮೀನು ವ್ಯಾಪ್ತಿಗೆ ಒಳಪಟ್ಟಿದ್ದಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 136(3)ರ ಅಡಿ ವಿಚಾರಣೆ ನಡೆಸಿ ಹೊರಡಿಸುವ ತೀರ್ಮಾನಕ್ಕೆ ಒಳಪಟ್ಟಿರುತ್ತದೆ.
- 13) ಪ್ರಶ್ನಿತ ಜಮೀನು ಸರ್ಕಾರಿ ಜಮೀನು ಮಂಜೂರಾದ ಸರ್ಕಾರಿ ಜಮೀನಾಗಿದ್ದಲ್ಲಿ ತಕ್ಷಣವೇ ಪಕ್ಕ ಪೋಡಿ ಮಾಡಿಸುವ ಷರತ್ತಿಗೆ ಒಳಪಟ್ಟಿರುತ್ತದೆ.
- 14) ಪರಿಷ್ಕೃತ ಮಾಸ್ಟರ್‌ಪ್ಲಾನ್-2015ರಲ್ಲಿ ಸೂಕ್ಷ್ಮಪಲಯ(Sensitive Zone)ನಲ್ಲಿ ಬರುವ ಪ್ರದೇಶಗಳಿಗೆ ಸಂಬಂಧಪಟ್ಟ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೇ ಉದ್ದೇಶಿತ ಭಾಗದಲ್ಲಿ ಯಾವುದೇ ರೀತಿಯ ಅಭಿವೃದ್ಧಿಯನ್ನು ಕೈಗೊಳ್ಳಬಾರದು.

5) ಉದ್ದೇಶಿತ ಜಾಗದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಬೇಕಾದಲ್ಲಿ ಪ್ರಾಧಿಕಾರದಿಂದ ರಚಿತವಾದ ಉಪಸಮಿತಿಯ ನಿರ್ಣಯದಂತೆ ನಕ್ಷೆಗಳನ್ನು ಅನುಮೋದಿಸಿಕೊಳ್ಳತಕ್ಕದ್ದು.

6) ಅರ್ಜಿದಾರರು ಯಾವುದೇ ಸತ್ಯಾಂಶಗಳನ್ನು ಮರೆಮಾಚಿ, ಅನಧಿಕೃತ ದಾಖಲೆಗಳ ಮೇಲೆ ಈ ಅಧಿಕೃತ ಜ್ಞಾಪನ ಪಡೆದಿರುವುದು ಸ್ಪಷ್ಟಪಟ್ಟಲ್ಲಿ ತನ್ಮತಾನೇ ರದ್ದುಗೊಳ್ಳುತ್ತದೆ. ಹಾಗೂ ಇದರಿಂದ ಅರ್ಜಿದಾರರಾಗಲೀ ಅಥವಾ ಅವರ ಉತ್ತರಾಧಿಕಾರಿಗಳಾಗಲೀ ಆಗುವ ಯಾವುದೇ ಉಕ್ತಾನಿಗೆ ಸರ್ಕಾರವಾಗಲೀ ಅಥವಾ ಈ ಪ್ರಾಧಿಕಾರವಾಗಲೀ ಯಾವುದೇ ರೀತಿಯ ಜವಾಬ್ದಾರರಾಗಿರುವುದಿಲ್ಲ. ಇದರ ಪೂರ್ಣ ಹೊಣೆಗಾರಿಕೆ ಅರ್ಜಿದಾರರದ್ದೇ ಆಗಿರುತ್ತದೆ.

17) ಮೇಲ್ಕಂಡ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಈ ಭೂ ಪರಿವರ್ತನೆ ಆದೇಶವನ್ನು ಯಾವುದೇ ಸೂಚನೆ ನೀಡದೆ ರದ್ದುಗೊಳಿಸಲಾಗುವುದು ಮತ್ತು ಕರ್ನಾಟಕ ಭೂ ಕಂದಾಯ ಕಾಯಿದೆ 1964ರ ಕಲಂ 96 ರಂತೆ ದಂಡ ಶುಲ್ಕವನ್ನು ವಿಧಿಸಲು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಅಲ್ಲದೇ ಈ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಿದ ಕಟ್ಟಡಗಳನ್ನು ಯಾವುದೇ ಪರಿಹಾರ ನೀಡದೇ ಕಡವಲು ಕ್ರಮ ತೆಗೆದುಕೊಳ್ಳಲಾಗುವುದು ಹಾಗೂ ಅದಕ್ಕೆ ತಗಲುವ ವೆಚ್ಚವನ್ನು ಭೂ ಕಂದಾಯ ಬಾಕಿ ಎಂದು ಖಾತೇದಾರರಿಂದ ವ್ಯವಸ್ಥಾಪಿಸಲ್ಪಡಲಾಗುವುದು.



ಪೆಡ್ಕೊಲ್ ಎವರ

ಬೆಂಗಳೂರು ಸಿಟಿ ಮುನ್ಸಿಪಲ್ ಕಾರ್ಪೊರೇಷನ್ ಉತ್ತರ (ಅಪರ) ತಾಲ್ಲೂಕು, ಜಾಲ ಹೋಬಳಿ, ದೊಡ್ಡಬಾಲ ಗ್ರಾಮದ ಸ.ನಂ.71/1ರಲ್ಲಿ 3-29ಎ.ಗು. ಮತ್ತು ಸ.ನಂ.71/2ರಲ್ಲಿ 1-32ಎ.ಗು. ಒಟ್ಟು 5-21ಎ.ಗು. ಪ್ರೈವೆಟ್ 5-13-08ಎ.ಗು. ವ್ಯವಸ್ಥಾಪನಾ ಜಮೀನನ್ನು ವ್ಯವಸ್ಥಾಯೇತರ ವಾಸದ ಉದ್ದೇಶಕ್ಕೆ ಹಾಗೂ 0-06ಗು., ಉದ್ಯಾನವನ ಉದ್ದೇಶಕ್ಕೆ ಹಾಗೂ 0-01-08ಗು. ಪ್ರಸ್ತಾವಿತ ರಸ್ತೆ ಉದ್ದೇಶಕ್ಕೆ ಭೂ ಪರಿವರ್ತಿತ ಜಮೀನಿನ ಚಕ್ಕುಬಂದಿ :-

	ಸ.ನಂ.71/1	
ಮೂರ್ವಕ್ಕೆ	ಸರ್ವೆ ನಂ. 71/2ರ ಹಿಸ್ಸೆ	ಸ.ನಂ.71/2
ಪಶ್ಚಿಮಕ್ಕೆ	ಸರ್ವೆ ನಂ. 46	ಸರ್ವೆ ನಂ. 188 & 168
ಉತ್ತರಕ್ಕೆ	ಸರ್ವೆ ನಂ. 46	ಸರ್ವೆ ನಂ. 71/1ರ ಹಿಸ್ಸೆ
ದಕ್ಷಿಣಕ್ಕೆ	ಸರ್ವೆ ನಂ. 72	ಸರ್ವೆ ನಂ. 46
		ಸರ್ವೆ ನಂ. 72

ಸಹಿ

ಜಿಲ್ಲಾಧಿಕಾರಿಗಳು

ಬೆಂಗಳೂರು ಜಿಲ್ಲೆ, ಬೆಂಗಳೂರು.

ತೀಯನ್ನು ಮುಂದಿನ ಸೂಕ್ತ ಕ್ರಮಕ್ಕಾಗಿ ಕೆಳಕಂಡವರಿಗೆ ಕಳುಹಿಸಲಾಗಿದೆ.

1) ತಹಶೀಲ್ದಾರ್, ಬೆಂಗಳೂರು ಉತ್ತರ (ಅಪರ) ತಾಲ್ಲೂಕು ಯಲಹಂಕರವರಿಗೆ ಮೂಲ ಕಡತ ಹಾಗೂ ಜಲನಾಸೂಂದಿಗೆ ಕಳುಹಿಸುತ್ತಾ ಈ ಆದೇಶದ ಪ್ರಕಾರ ಸಂಬಂಧಪಟ್ಟ ಸರ್ವೆ ನಂ.ಭೂ ಪರಿವರ್ತನೆಯಾಗಿರುವ ಎಂದು ಗಣಕೀಕೃತ ಆರ್.ಟಿ.ಸಿ.ಯಲ್ಲಿ ಕೂಡಲೇ ನಮೂದಿಸತಕ್ಕದ್ದು. ಮತ್ತು ಈ ಜಮೀನಿಗೆ ಖಾತೇದಾರರ ಲೆಕ್ಕದಲ್ಲಿ ಸದರಿ ಜಮೀನಿನ ಭೂ ಕಂದಾಯವನ್ನು ಕಡಿತಗೊಳಿಸತಕ್ಕದ್ದು.

2) ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ, ವೇವನವಳ್ಳಿರವರಿಗೆ ಸೂಕ್ತ ಕ್ರಮಕ್ಕಾಗಿ ಸಲ್ಲಿಸಿದೆ.

3) ಉಪವಿಭಾಗಾಧಿಕಾರಿಗಳು, ಬೆಂಗಳೂರು ಉತ್ತರ ಉಪವಿಭಾಗ, ಬೆಂಗಳೂರು.

4) ಉಪನಿರ್ದೇಶಕರು, ಭೂ ಮಾಪನ ಮತ್ತು ಭೂ ದಾಖಲೆಗಳ ಇಲಾಖೆ, ಬೆಂಗಳೂರು ಉಪವಿಭಾಗ ಬೆಂಗಳೂರು ಇವರಿಗೆ ಆರ್.ಟಿ.ಸಿ. ಹಾಗೂ ನಕ್ಷೆಯ ಪ್ರತಿಯೊಂದಿಗೆ ಕಳುಹಿಸುತ್ತಾ ಭೂ ಪರಿವರ್ತನಾ ಪೋರ್ಟಿ ಕಾರ್ಯವನ್ನು ಜರೂರಿಗೆ ಕೊಡುತ್ತಾ ಸೂಚಿಸಿದೆ.

5) ಉಪನೋಂದಣಾಧಿಕಾರಿಗಳು, ಜಾಲ ಹೋಬಳಿ, ಬೆಂಗಳೂರು ಉತ್ತರ(ಅಪರ) ತಾಲ್ಲೂಕು, ಬೆಂಗಳೂರು ಇವರಿಗೆ ಅಗತ್ಯ ಮಾಹಿತಿ ಕಳುಹಿಸಿದೆ.

6) ಅರ್ಜಿದಾರರಾದ ಶ್ರೀ ಎನ್.ಶಿವಣ್ಣ, ಬಿನ್ ನಾರಾಯಣಸ್ವಾಮಿ, ದೊಡ್ಡಬಾಲ ಗ್ರಾಮ, ಜಾಲ ಹೋಬಳಿ, ಬೆಂಗಳೂರು ಜಿಲ್ಲೆ, ಬೆಂಗಳೂರು ಉತ್ತರ (ಅಪರ) ತಾಲ್ಲೂಕು ರವರಿಗೆ ದೃಢೀಕೃತ ಅಂಚೆ ಮೂಲಕ ಕಳುಹಿಸಲಾಗಿದೆ.

ಹೆಚ್ಚಿನ ಪ್ರತಿ.

ಜಿಲ್ಲಾಧಿಕಾರಿಗಳು

ಬೆಂಗಳೂರು ಜಿಲ್ಲೆ, ಬೆಂಗಳೂರು